



ಕರ್ನಾಟಕ ಸರ್ಕಾರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ

ಕಲಾಗ್ರಾಮ, ಜ್ಞಾನಭಾರತಿ, ಮಲ್ಲತ್ತಹಳ್ಳಿ, ಬೆಂಗಳೂರು-560056 ದೂ: 080-23183311/ 23183312

ಕುಭಾಪ್ರಾ/19/ಕುವೆಂಪು ಫೆಲೋಷಿಪ್/2022-23

ದಿನಾಂಕ:05.05.2022

ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ಹಿರಿಯ (2) ಹಾಗೂ ಕಿರಿಯ(1) ಫೆಲೋಷಿಪ್ ನೀಡಲು ಅರ್ಹ ಅಭ್ಯರ್ಥಿಗಳಿಂದ ಸೂಕ್ತ ಪ್ರಸ್ತಾವನೆಗಳನ್ನು ಆಹ್ವಾನಿಸುತ್ತಿದೆ. ಹಿರಿಯರ ಫೆಲೋಷಿಪ್‌ಗೆ ವಯೋಮಿತಿ 35 ವರ್ಷ ಪೂರ್ಣಗೊಂಡಿರಬೇಕು. ಫೆಲೋಷಿಪ್‌ನ ಮೊತ್ತ ರೂ. ಮೂರು ಲಕ್ಷ. ಕಿರಿಯರ ಫೆಲೋಷಿಪ್‌ಗೆ ನಿಗದಿತ ಗರಿಷ್ಠ ವಯೋಮಿತಿ ಗರಿಷ್ಠ 35 ವರ್ಷ. ಫೆಲೋಷಿಪ್‌ನ ಮೊತ್ತ ರೂ. ಎರಡು ಲಕ್ಷ. ಆಸಕ್ತರು ಫೆಲೋಷಿಪ್‌ನ ನಿಯಮಗಳು ಮತ್ತು ಅರ್ಜಿನಮಾನೆಯನ್ನು ಪ್ರಾಧಿಕಾರದ ಜಾಲತಾಣ www.kuvempubhashabharathi.karnataka.gov.in ದಿಂದ ದಿನಾಂಕ: 06.05.2022ರಿಂದ ಪಡೆಯಲು ತಿಳಿಸಿದೆ. ಜಾಲತಾಣದಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಂಚೆ/ ಕೋರಿಯರ್ ಮೂಲಕ ರಿಜಿಸ್ಟ್ರಾರ್ ಅವರಿಗೆ ಪ್ರಾಧಿಕಾರದ ವಿಳಾಸಕ್ಕೆ ಕಳುಹಿಸಿಕೊಡಲು ಕೋರಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 06.06.2022. ಅಪೂರ್ಣ ಅರ್ಜಿ ಹಾಗೂ ಕೊನೆಯ ದಿನಾಂಕದ ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಸಹಿ/-

ರಿಜಿಸ್ಟ್ರಾರ್

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ

ಬೆಂಗಳೂರು

ಕುವೆಂಪು ಫೆಲೋಷಿಪ್

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ನೀಡಲಾಗುವ ಹಿರಿಯ ಮತ್ತು ಕಿರಿಯ ಫೆಲೋಷಿಪ್ ಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುವೆಂಪು ಫೆಲೋಷಿಪ್ (ಹಿರಿಯ ಮತ್ತು ಹಿರಿಯ) : ನಿಯಮಗಳು

1. ಕುವೆಂಪು ಅವರ ಸಾಹಿತ್ಯ, ಕುವೆಂಪು ಅವರ ವಿಚಾರಗಳು ಅಥವಾ ಚಿಂತನೆಗಳಿಗೆ ಸಂಬಂಧಿಸಿದ ಸಂಶೋಧನಾ ಯೋಜನೆಗಳು, ಕುವೆಂಪು ಸಾಹಿತ್ಯದ ಅನುವಾದ ಯೋಜನೆಗಳು ಮುಂತಾದ ವಿಷಯಗಳ ಬಗ್ಗೆ ಕನಿಷ್ಠ 5 ಪುಟಗಳ ಸೂಕ್ತ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಅಗತ್ಯ ದಾಖಲೆಗಳು ಹಾಗೂ ಅರ್ಜಿಯೊಂದಿಗೆ (ಹಾರ್ಡ್ ಕಾಪಿ) ನಿಗದಿತ ಕೊನೆಯ ದಿನಾಂಕದ ಒಳಗೆ ಪ್ರಾಧಿಕಾರಕ್ಕೆ ತಲುಪಿಸಬೇಕು.
2. ಪ್ರಸ್ತಾವನೆ ಹಾಗೂ ಅರ್ಜಿಯನ್ನು ಕಳುಹಿಸಬೇಕಾದ ವಿಳಾಸ: ರಿಜಿಸ್ಟ್ರಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಜ್ಞಾನಭಾರತಿ ಅಂಚೆ, ಬೆಂಗಳೂರು-560056. ದೂ:080-23183311 / 12
3. ಅರ್ಜಿ ನಮೂನೆಯನ್ನು ಪ್ರಾಧಿಕಾರದ ಜಾಲತಾಣದಿಂದ ಪಡೆದುಕೊಳ್ಳಬಹುದು.
4. ಸರಕಾರಿ ಅಥವಾ ಸರಕಾರಿ ಅನುದಾನ ಪಡೆಯುವ ಸಂಸ್ಥೆಗಳಲ್ಲಿ ಖಾಯಂ ಉದ್ಯೋಗಿಗಳಾಗಿರುವವರು ಅಥವಾ ಸಂಶೋಧನೆ ಇತ್ಯಾದಿ ಕಾರ್ಯಗಳಿಗಾಗಿ ಶಿಷ್ಯವೇತನ ಪಡೆಯುತ್ತಿದ್ದವರು ಸಂಬಂಧಪಟ್ಟ ಮೇಲಧಿಕಾರಿಗಳಿಂದ ನಿರಾಶ್ಚೇಷಣಾಪತ್ರವನ್ನು ಪಡೆದು ಅರ್ಜಿಯ ಜೊತೆಗೆ ಸಲ್ಲಿಸತಕ್ಕದ್ದು.
5. ಹಿರಿಯ ಫೆಲೋಷಿಪ್‌ಗೆ ಅರ್ಜಿದಾರರ ವಯಸ್ಸು ಕನಿಷ್ಠ 35 ವರ್ಷ ಪೂರ್ಣವಾಗಿರಬೇಕು. (ಎಸ್. ಎಸ್. ಎಲ್. ಸಿ. ಪ್ರಮಾಣಪತ್ರದ ಪ್ರತಿ ಲಗತ್ತಿಸುವುದು)
6. ಕಿರಿಯ ಫೆಲೋಷಿಪ್‌ಗೆ ಅರ್ಜಿದಾರರ ವಯಸ್ಸು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ. (ಎಸ್. ಎಸ್. ಎಲ್. ಸಿ. ಪ್ರಮಾಣಪತ್ರದ ಪ್ರತಿ ಲಗತ್ತಿಸುವುದು)
7. ಫೆಲೋಷಿಪ್‌ನ ಯೋಜನೆಯಲ್ಲಿ ಕೈಗೊಳ್ಳುವ ಕೆಲಸಕ್ಕಾಗಿ ಬೇರೆ ಇಲಾಖೆ/ವಿಶ್ವವಿದ್ಯಾನಿಲಯಗಳಿಂದ ಅನುದಾನ ಪಡೆದಿರಬಾರದು.
8. ಪ್ರಾಧಿಕಾರವು ನಿಗದಿಪಡಿಸುವ ದಿನಾಂಕದ ಒಳಗೆ ಯೋಜನೆಯನ್ನು ಪೂರೈಸಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಪ್ರಾಧಿಕಾರವು ಸೂಚಿಸಿದ ಎರಡು ಕಡೆಗಳಲ್ಲಿ ಉಪನ್ಯಾಸ ನೀಡಬೇಕು.
9. ಹಕ್ಕುಸ್ವಾಮ್ಯಕ್ಕೆ ಒಳಪಟ್ಟ ಸಂದರ್ಭದಲ್ಲಿ ಅನುವಾದ ಮಾಡಲು ಹಾಗೂ ಅದನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಪ್ರಕಟಿಸಲು ಮೂಲಲೇಖಕರ ಅನುಮತಿಯ ಅಗತ್ಯವಿರುತ್ತದೆ. ಅಂಥ ಅನುಮತಿಯನ್ನು ಪಡೆಯಲು ಪ್ರಾಧಿಕಾರವು ಯೆತ್ತಿಸಬಹುದಾದರೂ ಅನುಮತಿ ದೊರೆಯದ ಇದ್ದರೆ ಪ್ರಾಧಿಕಾರವು ಹೊಣೆಯಾಗುವುದಿಲ್ಲ ಮತ್ತು ಅನುಮತಿ ದೊರೆಯದ ಸಂದರ್ಭಗಳಲ್ಲಿ ಫೆಲೋಷಿಪ್ ರದ್ದುಗೊಳ್ಳುತ್ತದೆ.
10. ಮೂರು ತಿಂಗಳಿಗೊಮ್ಮೆ ಯೋಜನೆಯ ಪ್ರಗತಿವರದಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಯೋಜನೆಯನ್ನು ವಹಿಸಿದ ಮೂರು ತಿಂಗಳ ಒಳಗೆ ತೃಪ್ತಿಕರ ಪ್ರಗತಿಯನ್ನು ತೋರಿಸದಿದ್ದರೆ ಫೆಲೋಷಿಪ್‌ನ್ನು ರದ್ದುಪಡಿಸಲಾಗುವುದು.
11. ಅನುವಾದದ ಯೋಜನೆಯಾದರೆ ಸ್ವತಂತ್ರವಾಗಿ ಮಾಡಿದ ಅನುವಾದವಾಗಿರತಕ್ಕದ್ದು. ಸಂಶೋಧನಾ ಯೋಜನೆಯಾದರೆ ಸ್ವತಂತ್ರ ಸಂಶೋಧನೆಯಾಗಿರಬೇಕು.
12. ಯೋಜನೆಯನ್ನು ಪೂರೈಸಿ ಅನುವಾದದ/ಯೋಜನಾ ವರದಿ/ಮಹಾಪ್ರಬಂಧದ ಪಠ್ಯವನ್ನು ನುಡಿ ಏಕಭಾಷೆ ತಂತ್ರಾಂಶದಲ್ಲಿ ಟೈಪ್ ಮಾಡಿ ನಿಗದಿತ ಅವಧಿಯೊಳಗೆ ಹಾರ್ಡ್ ಮತ್ತು ಸಾಫ್ಟ್ ಪ್ರತಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸಬೇಕು.
13. ಅಭ್ಯರ್ಥಿಗಳು ಯೋಜನೆಯನ್ನು ಪೂರ್ಣಗೊಳಿಸಿ ಸಲ್ಲಿಸಿದ ಪಠ್ಯವನ್ನು ಮೌಲ್ಯಮಾಪನ ಸಮಿತಿ/ತಜ್ಞರು ಪರಿಶೀಲಿಸಿ ಶಿಫಾರಸು ಮಾಡಿದ ಬಳಿಕ ಫೆಲೋಷಿಪ್ ಮೊತ್ತವನ್ನು ಪಾವತಿಸಲಾಗುವುದು. ಯೋಜನೆಯನ್ನು ತೃಪ್ತಿಕರವಾಗಿ ಪೂರೈಸದಿದ್ದರೆ ಯಾವುದೇ ಮೊತ್ತವನ್ನು ಪಾವತಿಸಲಾಗುವುದಿಲ್ಲ.
14. ಯೋಜನೆಯ ಮಧ್ಯದಲ್ಲಿ ಯಾವುದೇ ಮೊತ್ತವನ್ನು ಪಾವತಿಸಲಾಗುವುದಿಲ್ಲ.
15. ಯೋಜನೆಯ ಅಂಗವಾಗಿ ಸಲ್ಲಿಸಿದ ಪಠ್ಯದ ಹಕ್ಕುಗಳು ಪ್ರಾಧಿಕಾರದ್ದಾಗಿರುತ್ತವೆ. ಅವುಗಳನ್ನು ಪ್ರಕಟಿಸುವ ಹಕ್ಕನ್ನು ಪ್ರಾಧಿಕಾರವು ಕಾಯ್ದಿರಿಸಿದೆ. ಪ್ರಕಟಣೆಗಾಗಿ ಯಾವುದೇ ಪ್ರತ್ಯೇಕ ರಾಯಧನ ಅಥವಾ ಸಂಭಾವನೆಯನ್ನು ಪಾವತಿಸಲಾಗುವುದಿಲ್ಲ.
16. ಮೊದಲ ಹಂತದಲ್ಲಿ ಪ್ರಸ್ತಾವನೆಗಳನ್ನು ಪರಿಶೀಲನೆ ನಡೆಸಿ ಆಯ್ಕೆಯಾದವರನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದ ಬಳಿಕ ಅಂತಿಮ ಆಯ್ಕೆಯನ್ನು ಮಾಡಲಾಗುವುದು. ಅಭ್ಯರ್ಥಿಗಳು ಸ್ವಂತ ವೆಚ್ಚದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ.
17. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:06.06.2022 ಸಂಜೆ 5.30
18. ಅಪೂರ್ಣ ಅರ್ಜಿ ಹಾಗೂ ಕೊನೆಯ ದಿನಾಂಕದ ನಂತರ ಸಲ್ಲಿಕೆಯಾಗುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

ರಿಜಿಸ್ಟ್ರಾರ್

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ